

ಕರ್ನಾಟಕ ವಿಧಾನ ಪರಿಷತ್ತು

ಮಾನ್ಯ ವಿಧಾನ ಪರಿಷತ್ತಿನ ಸದಸ್ಯರು : ಶ್ರೀ ಕೇಶವ ಪ್ರಸಾದ್ ಎಸ್
(ವಿಧಾನಸಭೆಯಿಂದ ಚುನಾಯಿತರಾದವರು)

ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ : 836

ಉತ್ತರಿಸಬೇಕಾದ ದಿನಾಂಕ : 19-08-2025

ಉತ್ತರಿಸಬೇಕಾದ ಸಚಿವರು : ಮಾನ್ಯ ಮುಖ್ಯಮಂತ್ರಿ

ಕ್ರ. ಸಂ.	ಪ್ರಶ್ನೆ	ಉತ್ತರ
ಅ)	ರಾಜ್ಯದ ಡಿಸಿಸಿ ಬ್ಯಾಂಕ್ ಮೂಲಕ ರೈತರಿಗೆ 5 ಲಕ್ಷದವರೆಗೆ ಸಾಲ ಒದಗಿಸಲಾಗುವುದೆಂದು ಘೋಷಣೆ ಮಾಡಿರೋದು ಸರ್ಕಾರದ ಗಮನಕ್ಕೆ ಬಂದಿದೆಯೇ? ವಿವರ ನೀಡುವುದು.	ಹೌದು, 2023-24 ನೇ ಸಾಲಿನ ಬಜೆಟ್‌ನಲ್ಲಿ ಶೂನ್ಯ ಬಡ್ಡಿ ದರದ ಅಲ್ಪಾವಧಿ ಕೃಷಿ ಸಾಲದ ಮಿತಿಯನ್ನು ರೂ.3.00 ಲಕ್ಷದಿಂದ ರೂ.5.00 ಲಕ್ಷದವರೆಗೆ ಹೆಚ್ಚಳ ಮಾಡಿ ಘೋಷಣೆ ಮಾಡಿರುವ ಸಂಬಂಧ ಸರ್ಕಾರದ ಆದೇಶ ಸಂಖ್ಯೆ : ಸಿಬಿ/167/ಸಿಎಲ್‌ಎಸ್/2023, ದಿನಾಂಕ:08-09-2023 ರಂದು ಆದೇಶ ಹೊರಡಿಸಲಾಗಿದೆ. ಆದೇಶದ ಪ್ರತಿಯನ್ನು ಅನುಬಂಧ-1 ರಲ್ಲಿ ನೀಡಲಾಗಿದೆ.
ಆ)	ಸದರಿ ಬ್ಯಾಂಕ್‌ನಿಂದ ರೈತರಿಗೆ 5 ಲಕ್ಷದವರೆಗೆ ಸಾಲ ಒದಗಿಸಲು ಇರುವ ಮಾನದಂಡಗಳೇನು? ಹಾಗಿದ್ದರೆ ಸದರಿ ಬ್ಯಾಂಕಿನಿಂದ ಎಷ್ಟು ರೈತರಿಗೆ 5 ಲಕ್ಷ ಸಾಲ ಒದಗಿಸಲಾಗಿದೆ ಎಷ್ಟು ರೈತರು ಸಾಲ ಕೋರಿ ಅರ್ಜಿ ಸಲ್ಲಿಸಿದ್ದಾರೆ ಜಿಲ್ಲಾವಾರು ಹಾಗೂ ರೈತರ ಸಂಪೂರ್ಣ ವಿವರ ಒದಗಿಸುವುದು;	ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲ ಒಳಗೊಂಡಂತೆ ರೂ. 5.00 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ವಿತರಿಸುವ ಯೋಜನೆಯಲ್ಲಿನ ಮಾನದಂಡಗಳು ಈ ಕೆಳಗಿನಂತಿರುತ್ತವೆ. 1. ಈ ಯೋಜನೆಯಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್, ಪಿಕ್‌ಆರ್ಡ್ ಬ್ಯಾಂಕುಗಳು ಹಾಗೂ ಡಿಸಿಸಿ ಬ್ಯಾಂಕುಗಳು ರೂ. 5.00 ಲಕ್ಷಗಳವರೆಗಿನ ಅಲ್ಪಾವಧಿ ಬೆಳೆ ಸಾಲವನ್ನು ಮತ್ತು ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ/ಮೀನುಗಾರಿಕೆ ಉದ್ದೇಶಗಳಿಗೆ ದುಡಿಯುವ ಬಂಡವಾಳದ ಸಾಲವನ್ನು ಶೂನ್ಯ ಬಡ್ಡಿದರ ಅನ್ವಯವಾಗುವಂತೆ ರೈತರಿಗೆ ವಿತರಿಸಬೇಕಿರುತ್ತದೆ. 2. ರೈತನ ಭೂಮಿ ಅಥವಾ ವಾಸ ಸ್ಥಳ ಇರುವ ಪ್ರಾಥಮಿಕ ಸಹಕಾರ ಸಂಘದಲ್ಲಿ ರೈತನು ಸಾಲಕ್ಕಾಗಿ ಅರ್ಜಿ ಸಲ್ಲಿಸಬೇಕು. ಸಂಘ ನಿಷ್ಪ್ರಿಯ ಆಗಿದ್ದಲ್ಲಿ ಸಂಬಂಧಿಸಿದ ಡಿಸಿಸಿ ಬ್ಯಾಂಕಿನಲ್ಲಿ ಅರ್ಜಿ ಸಲ್ಲಿಸಬೇಕು. 3. ರೈತನು ಸಾಲ ಪಡೆಯಲು ನೀಡುವ ಭೂ ದಾಖಲೆಗಳಲ್ಲಿ ಇತರೇ ಯಾವುದೇ ಬ್ಯಾಂಕಿನಿಂದ ಸಾಲ ಪಡೆದಿರಬಾರದು.

4. ಅಲ್ಲಾವಧಿ ಕೃಷಿ ಸಾಲ ವಿತರಿಸಲು ರೈತನು ಹೊಂದಿರುವ ಭೂಹಿಡುವಳಿಗೆ ಮತ್ತು ಬೆಳೆಯುವ ಬೆಳೆಗೆ, ರಾಜ್ಯ ತಾಂತ್ರಿಕ ಸಲಹಾ ಸಮಿತಿ ಪ್ರತಿ ಬೆಳೆಗೆ ನಿಗದಿ ಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಪ್ರಕಾರ ಬೆಳೆ ಸಾಲದ ಗರಿಷ್ಠ ಮಿತಿಯಾದ ಕೃಷಿಕ ಪತ್ತಿನ ಮಿತಿ (NCL) ಗೆ ಸಂಬಂಧಿಸಿದ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕುಗಳಿಂದ ಅನುಮೋದನೆ ಪಡೆದಿರತಕ್ಕದ್ದು ಹಾಗೂ ಬೆಳೆ ವಿಮೆ ಒಳಗೊಂಡಂತೆ ಸದರಿ ಮಿತಿ ಅಥವಾ ರೂ.5.00 ಲಕ್ಷ ಇದರಲ್ಲಿ ಯಾವುದು ಕಡಿಮೆಯೋ ಆ ಮಿತಿಗೆ ಮಾತ್ರ ಸಾಲ ದೊರೆಯುತ್ತದೆ.

5. ಸಹಕಾರ ಸಂಘಗಳು ಹೆಚ್ಚಿನ ಪ್ರಮಾಣದ ಸಾಲ ವಿತರಿಸಿದ್ದರೂ ಸಹ ಶೂನ್ಯ ಬಡ್ಡಿ ದರ ರೂ.5.00 ಲಕ್ಷಗಳವರೆಗಿನ ಸಾಲಕ್ಕೆ ಅನ್ವಯವಾಗುತ್ತದೆ.

6. ರೈತನು ಪಡೆದ ಸಾಲವನ್ನು ಸಂಘವು ನಿಗದಿಪಡಿಸಿದ ಗಡುವು ದಿನಾಂಕ ಅಥವಾ ಒಂದು ವರ್ಷ ಇದರಲ್ಲಿ ಯಾವುದು ಕಡಿಮೆಯೋ ಆ ಅವಧಿಯಲ್ಲಿ ಮರುಪಾವತಿಸಿದಲ್ಲಿ ಮಾತ್ರ ಬಡ್ಡಿ ಸಹಾಯಧನ ಲಭ್ಯವಾಗುತ್ತದೆ.

ಜಿಲ್ಲಾ ಸಹಕಾರ ಬ್ಯಾಂಕುಗಳು ನಬಾರ್ಡ್ ನಿಂದ ದೊರೆಯುವ ಪುನರ್ಧನ ಮತ್ತು ತಮ್ಮ ಬಂಡವಾಳದ ಲಭ್ಯತೆ ಆಧರಿಸಿ ರೈತರಿಗೆ ಸಾಲ ಮಂಜೂರು ಮಾಡಲಾಗುತ್ತದೆ.


2024-25 ನೇ ಸಾಲಿನಲ್ಲಿ ಜಿಲ್ಲಾ ಸಹಕಾರ ಬ್ಯಾಂಕುಗಳು ರೈತರು ಹೊಂದಿರುವ ಭೂ ಹಿಡುವಳಿ ಮತ್ತು ರಾಜ್ಯ ಮಟ್ಟದ ತಾಂತ್ರಿಕ ಸಮಿತಿ ನಿಗದಿಪಡಿಸಿದ ಸ್ಕೇಲ್ ಆಫ್ ಫೈನಾನ್ಸ್ ಆಧಾರವಾಗಿ 3,39,103 ರೈತರು ರೂ.3.00 ಲಕ್ಷದಿಂದ ರೂ.5.00 ಲಕ್ಷ ದವರೆಗೆ ಸಾಲ ಪಡೆಯಲು ಅರ್ಹತೆ ಹೊಂದಿರುತ್ತಾರೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಡಿಸಿಸಿ ಬ್ಯಾಂಕುಗಳ ಮೂಲಕ ರೂ.3.00 ಲಕ್ಷದಿಂದ ರೂ.5.00 ಲಕ್ಷಗಳ ವರೆಗೆ 2024-25ನೇ ಸಾಲಿನಲ್ಲಿ 18,728 ರೈತರು ಅರ್ಜಿ ಸಲ್ಲಿಸಿದ್ದು, ಈ ಪೈಕಿ 16,043 ರೈತರಿಗೆ ಸಾಲ ವಿತರಿಸಲಾಗಿದೆ.

ಜಿಲ್ಲಾವಾರು ರೈತರ ವಿವರವನ್ನು **ಅನುಬಂಧ-2** ರಲ್ಲಿ ನೀಡಲಾಗಿದೆ.

ಇ)	ಸಾಲ ಒದಗಿಸದಿದ್ದಲ್ಲಿ ಯಾವ ಕಾಲಮಿತಿಗೆ ರೈತರಿಗೆ ಸಾಲ ಒದಗಿಸಲಾಗುವುದು;(ಸಂಪೂರ್ಣ ಮಾಹಿತಿ ಒದಗಿಸುವುದು)	ನಬಾರ್ಡ್ ರಿಯಾಯಿತಿ ಬಡ್ಡಿ ದರದಲ್ಲಿ ಡಿಸಿಸಿ ಬ್ಯಾಂಕುಗಳಿಗೆ ನೀಡುತ್ತಿರುವ ಪುನರ್ಧನದ ಪ್ರಮಾಣವನ್ನು 2023-24 ನೇ ವರ್ಷದಲ್ಲಿದ್ದ ರೂ.5600.00 ಕೋಟಿಗಳಿಂದ 2024-25 ನೇ ವರ್ಷದಲ್ಲಿ ರೂ.3236.11 ಕೋಟಿಗಳಿಗೆ ಕಡಿಮೆ ಮಾಡಿದ್ದು, ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುತ್ತದೆ. ಡಿಸಿಸಿ ಬ್ಯಾಂಕುಗಳು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸುವ ಸಾಲ ನಬಾರ್ಡ್ ಪುನರ್ಧನ ಮತ್ತು ಡಿಸಿಸಿ ಬ್ಯಾಂಕುಗಳ ಸ್ವಂತ ಬಂಡವಾಳವನ್ನಾಧರಿಸಿದ್ದು, ಇವುಗಳ ಆಧಾರದ ಮೇಲೆ ರೈತರಿಗೆ ರೂ.5.00 ಲಕ್ಷಗಳವರೆಗೆ ಸಾಲ ವಿತರಿಸಲು ಕ್ರಮವಹಿಸಲಾಗಿದೆ.
----	--	--

ಕಡತ ಸಂಖ್ಯೆ: ಸಿಬಿ 231 ಸಿಎಲ್‌ಎಸ್ 2025


 (ಸಿದ್ಧಾರ್ಥ) ಸಿ
 ಮುಖ್ಯಮಂತ್ರಿ



ಪ್ರಸಿಬಂಧ-1

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2023-24ನೇ ಸಾಲಿಗೆ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳು ಶೂನ್ಯ ಬಡ್ಡಿದರ ಅನ್ವಯವಾಗುವಂತೆ ರೂ.5.00 ಲಕ್ಷಗಳವರೆಗೆ ಅಲ್ಪಾವಧಿ ಕೃಷಿ ಸಾಲ ಮತ್ತು ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ದುಡಿಯುವ ಬಂಡವಾಳ ಸಾಲ ವಿತರಿಸುವ ಬಗ್ಗೆ.

ಓದಲಾಗಿದೆ 1. 2023-24 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ ಸಂಖ್ಯೆ:65ಕೆ, ಸಂಬಂಧಿಸಿದಂತೆ (7ನೇ ಜುಲೈ 2023)
2. ಸರ್ಕಾರದ ಆದೇಶ ಸಂಖ್ಯೆ: ಸಿಬಿ 150 ಸಿಎಲ್‌ಎಸ್ 2022, ದಿನಾಂಕ:08.04.2022.
3. ಸಹಕಾರ ಸಂಘಗಳ ನಿಬಂಧಕರ ಕಚೇರಿ ಪತ್ರ ಸಂಖ್ಯೆ: ಸಿಆರ್ ಡಿ/ ಸಿಎಬಿ-1/ 20/2023-24, ದಿನಾಂಕ:02.08.2023

ಪ್ರಸ್ತಾವನೆ:

ಮೇಲೆ ಓದಲಾದ ಕ್ರ.ಸಂ. (1) ರಲ್ಲಿ 2023-24ನೇ ಸಾಲಿನ ಜುಲೈ 07ನೇ ತಾರೀಖಿನಂದು ಮಾನ್ಯ ಮುಖ್ಯಮಂತ್ರಿಯವರು ಮಂಡಿಸಿರುವ ಆಯವ್ಯಯ ಭಾಷಣದ ಕಂಡಿಕೆ-65 ರಲ್ಲಿ "ರಾಜ್ಯದ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ನೀಡುತ್ತಿರುವ ಅಲ್ಪಾವಧಿ ಸಾಲದ ಮಿತಿಯನ್ನು ಮೂರು ಲಕ್ಷ ರೂ. ಗಳಿಂದ ಐದು ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಅದೇ ರೀತಿ ಶೇ. 3 ರ ಬಡ್ಡಿದರದಲ್ಲಿ ನೀಡುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಮಿತಿಯನ್ನು 10 ಲಕ್ಷ ರೂ.ಗಳಿಂದ 15 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು. ಪ್ರಸಕ್ತ ಸಾಲಿನಲ್ಲಿ 35 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 25,000 ಕೋಟಿ ರೂ.ಗಳಷ್ಟು ಸಾಲ ವಿತರಣೆ ಮಾಡುವ ಗುರಿ ಹೊಂದಲಾಗಿದೆ" ಎಂದು ಘೋಷಿಸಿರುತ್ತಾರೆ.

ಮೇಲೆ ಓದಲಾದ ಕ್ರ.ಸಂ. (2) ರ ಸರ್ಕಾರದ ಆದೇಶದಲ್ಲಿ, 2022-23ನೇ ಸಾಲಿಗೆ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ಶೂನ್ಯ ಬಡ್ಡಿ ದರದಲ್ಲಿ ರೂ.3.00 ಲಕ್ಷಗಳವರೆಗೆ ಅಲ್ಪಾವಧಿ ಕೃಷಿ ಸಾಲ ಮತ್ತು ಗರಿಷ್ಠ ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ದುಡಿಯುವ ಬಂಡವಾಳ ಸಾಲ ನೀಡುವ ಯೋಜನೆಯನ್ನು ಜಾರಿಗೊಳಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.

ಮೇಲೆ ಓದಲಾದ ಕ್ರ.ಸಂ (3) ರ ಸಹಕಾರ ಸಂಘಗಳ ನಿಬಂಧಕರ ಪತ್ರದಲ್ಲಿ, 2023-24ನೇ ಸಾಲಿಗೆ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳು ಶೂನ್ಯ ಬಡ್ಡಿದರ ಅನ್ವಯವಾಗುವಂತೆ ರೂ.5.00 ಲಕ್ಷಗಳವರೆಗೆ ಅಲ್ಪಾವಧಿ ಕೃಷಿ ಸಾಲ ಮತ್ತು ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆಗೆ ದುಡಿಯುವ ಬಂಡವಾಳ ಸಾಲ ವಿತರಿಸಲು ಗುರಿ ನಿಗದಿಪಡಿಸಿ ಯೋಜನೆ ಅನುಷ್ಠಾನಗೊಳಿಸಲು ಸರ್ಕಾರಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

Uecccccccccccccccc

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಕೆಳಕಂಡಂತೆ ಆದೇಶ ಹೊರಡಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಸಿಒ 167 ಸಿಎಲ್‌ಎಸ್ 2023, ಬೆಂಗಳೂರು, ದಿನಾಂಕ:08.09.2023

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ರಾಜ್ಯದ ರೈತರಿಗೆ ಸಹಕಾರಿ ಸಂಸ್ಥೆಗಳು ನಿವ್ವಳ ಶೂನ್ಯ ಬಡ್ಡಿದರ ಅನ್ವಯವಾಗುವಂತೆ ಗರಿಷ್ಠ ರೂ.5.00 ಲಕ್ಷದವರೆಗಿನ ಅಲ್ಪಾವಧಿ ಕೃಷಿ ಸಾಲ ಮತ್ತು ಗರಿಷ್ಠ ರೂ.2.00 ಲಕ್ಷಗಳವರೆಗೆ ಪಶುಸಂಗೋಪನೆ ಮತ್ತು ಮೀನುಗಾರಿಕೆ ದುಡಿಯುವ ಬಂಡವಾಳ ಸಾಲ ನೀಡುವ ಯೋಜನೆಯನ್ನು ಕೆಳಕಂಡ ಷರತ್ತುಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಮಂಜೂರಾತಿ ನೀಡಿ ಆದೇಶಿಸಿದೆ.

ಷರತ್ತುಗಳು

1. ಈ ಯೋಜನೆಯು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಸ್ಥೆಗಳು, ಟಿಬಿಟಿಯನ್ ಸಹಕಾರ ಸಂಸ್ಥೆಗಳು, ಲ್ಯಾಂಪ್ ಸಹಕಾರ ಸಂಘಗಳು, ಪಿಕಾರ್ಡ್ ಬ್ಯಾಂಕುಗಳು ರೈತರಿಗೆ / ಮೀನುಗಾರರಿಗೆ ವಿತರಿಸುವ ಅಲ್ಪಾವಧಿ ಬೆಳೆ ಸಾಲ, ಪಶುಸಂಗೋಪನೆ ಮತ್ತು ಮೀನುಗಾರಿಕೆ ದುಡಿಯುವ ಬಂಡವಾಳ ಸಾಲಗಳಿಗೆ ಅನ್ವಯಿಸುತ್ತದೆ.
2. ಈ ಯೋಜನೆಯು ಒಬ್ಬ ಫಲಾನುಭವಿಗೆ ಗರಿಷ್ಠ ರೂ.5.00 ಲಕ್ಷಗಳವರೆಗೆ ನೀಡುವ ಅಲ್ಪಾವಧಿ ಬೆಳೆ ಸಾಲ ಹಾಗೂ ಪಶುಸಂಗೋಪನೆ ಮತ್ತು ಮೀನುಗಾರಿಕೆಗಾಗಿ ದುಡಿಯುವ ಬಂಡವಾಳ ಸಾಲಕ್ಕಾಗಿ ಗರಿಷ್ಠ ರೂ.2.00 ಲಕ್ಷಗಳವರೆಗೆ ವಿತರಿಸುವ ಸಾಲಗಳಿಗೆ ಮಾತ್ರ ಅನ್ವಯವಾಗುತ್ತದೆ. ಪಶುಸಂಗೋಪನೆ ಮತ್ತು ಮೀನುಗಾರಿಕೆ ದುಡಿಯುವ ಬಂಡವಾಳಕ್ಕಾಗಿ ರೂ.2.00 ಲಕ್ಷದವರೆಗೆ ಸಾಲ ಪಡೆದು ಬೆಳೆ ಸಾಲ ಪಡೆಯಬೇಕಾದಲ್ಲಿ ಬೆಳೆ ಸಾಲ, ಪಶುಸಂಗೋಪನೆ ಮತ್ತು ಮೀನುಗಾರಿಕೆ ದುಡಿಯುವ ಬಂಡವಾಳ ಉದ್ದೇಶಕ್ಕೆ ಒಟ್ಟು ರೂ.5.00 ಲಕ್ಷಗಳಿಗೆ ಮೀರತಕ್ಕದ್ದಲ್ಲ.
3. ರೂ.5.00 ಲಕ್ಷಗಳಿಗಿಂತ ಹೆಚ್ಚಿನ ಸಾಲ ಪಡೆದಿದ್ದರೂ ಸಹ ರೂ.5.00 ಲಕ್ಷಗಳ ಹೊರಬಾಕಿಗೆ ರಿಯಾಯಿತಿ ಬಡ್ಡಿ ದರ ಅನ್ವಯವಾಗುತ್ತದೆ.
4. ರಾಜ್ಯ ಮಟ್ಟದ ತಾಂತ್ರಿಕ ಸಮಿತಿಯಿಂದ ನಿಗದಿಪಡಿಸಿದ ಸ್ಟೇಲ್ ಆಫ್ ಫೈನಾನ್ಸ್ ಮತ್ತು ಬೆಳೆ ವಿಮೆ ಆಧಾರದ ಮೇಲೆ ಮಂಜೂರಾದ ಸಾಲದ ಮಿತಿಗೆ ಮಾತ್ರ ಬಡ್ಡಿ ಸಹಾಯಧನ ಅನ್ವಯವಾಗುವುದು. ಕೊಯ್ಲು ನಂತರದ (Post Harvest) ಹಾಗೂ ಇತರ ಉದ್ದೇಶಗಳಿಗೆ ನೀಡುವ ಸಾಲಗಳಿಗೆ ಬಡ್ಡಿ ಸಹಾಯಧನ ಅನ್ವಯವಾಗುವುದಿಲ್ಲ.
5. 2023-24ನೇ ಸಾಲಿಗೆ ಬಡ್ಡಿ ಸಹಾಯಧನದ ದರವನ್ನು ನಿಗದಿಪಡಿಸುವವರೆಗೆ 2022-23ನೇ ಸಾಲಿಗೆ ನಿಗದಿಪಡಿಸಿರುವ ಬಡ್ಡಿ ಸಹಾಯಧನದ ದರಗಳು ಮುಂದುವರೆಯಲಿದ್ದು, ಸಾಲ ಒದಗಿಸುವ ಬ್ಯಾಂಕುಗಳು ತಮ್ಮ ಅಧೀನ ಸಂಘಗಳಿಗೆ ಇದಕ್ಕೆ ಅನುಗುಣವಾಗಿ ಬಡ್ಡಿ ದರವನ್ನು ಆಕರಣೆ ಮಾಡತಕ್ಕದ್ದು ಮತ್ತು ನಂತರದಲ್ಲಿ ಬದಲಾವಣೆಯಾಗುವ ಬಡ್ಡಿ ಸಹಾಯಧನ ದರಗಳಿಗೆ ಬದ್ಧರಾಗಿರತಕ್ಕದ್ದು. ರೂ.3 ಲಕ್ಷದಿಂದ ರೂ.5.00 ಲಕ್ಷಗಳ ವರೆಗಿನ ಸಾಲಗಳಿಗೆ ಬಡ್ಡಿದರ ಮತ್ತು ಬಡ್ಡಿ ಸಹಾಯಧನ ದರಗಳನ್ನು ಸಹ ನಂತರ ನಿಗದಿಪಡಿಸಲಾಗುವುದು.
6. ಬಡ್ಡಿ ಸಹಾಯಧನವು ಒಂದು ಸಹಕಾರ ಸಂಘದಲ್ಲಿ ಪಡೆದ ಸಾಲಕ್ಕೆ ಮಾತ್ರ ಅನ್ವಯವಾಗುತ್ತದೆ. ರೈತನ ವಾಸ ಸ್ಥಳ ಮತ್ತು ಭೂಮಿ ಒಂದೇ ಸಂಘದ ವ್ಯಾಪ್ತಿಯಲ್ಲಿದ್ದರೆ ಇತರೇ ಯಾವುದೇ ಸಂಘದ ಬೇ ಬಾಕಿ ಪತ್ರ ಪಡೆಯದೇ ಅದೇ ಸಂಘದಲ್ಲಿ ಸಾಲ ಪಡೆಯತಕ್ಕದ್ದು.


ರೈತನ ಭೂಮಿ ಮತ್ತು ವಾಸ ಸ್ಥಳ ಬೇರೆ ಬೇರೆ ಸಂಘದ ವ್ಯಾಪ್ತಿಯಲ್ಲಿದ್ದರೆ ಅಥವಾ ಎರಡು ಸಹಕಾರ ಸಂಘಗಳ ವ್ಯಾಪ್ತಿಯಲ್ಲಿ ಬೇರೆ ಬೇರೆ ಭೂಮಿ ಹೊಂದಿದ್ದರೆ, ರೈತನು ಸಾಲಕ್ಕಾಗಿ ಅರ್ಜಿ

ಪ್ರತಿಗಳು:

1. ಸನ್ಮಾನ್ಯ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ, ವಿಧಾನಸೌಧ, ಬೆಂಗಳೂರು.
2. ಮಾನ್ಯ ಮುಖ್ಯ ಕಾರ್ಯದರ್ಶಿಗಳು, ವಿಧಾನಸೌಧ, ಬೆಂಗಳೂರು.
3. ಪ್ರಧಾನ ಮಹಾಲೇಖಪಾಲರು, (ಜಿ ಎಸ್ ಎಸ್ ಎ)/ (ಇ ಆರ್ ಎಸ್ ಎ) (ಎ ಇ), ಕರ್ನಾಟಕ ರಾಜ್ಯ, ಬೆಂಗಳೂರು.
4. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರು, ವಿಧಾನಸೌಧ, ಬೆಂಗಳೂರು.
5. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಆರ್ಥಿಕ ಇಲಾಖೆ, ವಿಧಾನಸೌಧ, ಬೆಂಗಳೂರು.
6. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಇಲಾಖೆ, ಬಹುಮಹಡಿ ಕಟ್ಟಡ.
7. ಸಹಕಾರ ಸಂಘಗಳ ನಿಬಂಧಕರು, ನಂ.1, ಆಲಿ ಆಸ್ಕರ್ ರಸ್ತೆ, ಬೆಂಗಳೂರು-52.
8. ಸಹಕಾರ ಸಂಘಗಳ ಲೆಕ್ಕಪರಿಶೋಧನಾ ನಿರ್ದೇಶಕರು, ಶಂಕರಮಠ ರಸ್ತೆ, ಬಸವನಗುಡಿ, ಬೆಂಗಳೂರು-04.
9. ಸರ್ಕಾರದ ಅಧೀನ ಕಾರ್ಯದರ್ಶಿ, ಆರ್ಥಿಕ ಇಲಾಖೆ (ವೆಚ್ಚ 2&10), ವಿಧಾನ ಸೌಧ, ಬೆಂಗಳೂರು.
10. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಉತ್ತಂಗ, ನಂ.1, ಪಂಪ ಮಹಾಕವಿ ರಸ್ತೆ, ಚಾಮರಾಜಪೇಟೆ, ಬೆಂಗಳೂರು-18.
11. ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ನಿ., ಚಾಮರಾಜಪೇಟೆ, ಬೆಂಗಳೂರು-18.
12. ಎಲ್ಲಾ ಪ್ರಾಂತೀಯ ಸಹಕಾರ ಸಂಘಗಳ ಜಂಟಿ ನಿಬಂಧಕರು -ನಿಬಂಧಕರ ಮೂಲಕ
13. ಎಲ್ಲಾ ಜಿಲ್ಲಾ ಸಹಕಾರ ಸಂಘಗಳ ಉಪ ನಿಬಂಧಕರು- ನಿಬಂಧಕರ ಮೂಲಕ
14. ಎಲ್ಲಾ ಜಿಲ್ಲಾ ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಉಪ ನಿರ್ದೇಶಕರು - ನಿಬಂಧಕರ ಮೂಲಕ
15. ವ್ಯವಸ್ಥಾಪಕ ನಿರ್ದೇಶಕರು ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳ ನಿ., ಕೆಂಗಲ್ ಹನುಮಂತಯ್ಯ ರಸ್ತೆ, ಬೆಂಗಳೂರು.
16. ಮಾನ್ಯ ಸಹಕಾರ ಸಚಿವರ ಆಪ್ತ ಕಾರ್ಯದರ್ಶಿ, ವಿಧಾನಸೌಧ, ಬೆಂಗಳೂರು
17. ಆಂತರಿಕ ಆರ್ಥಿಕ ಸಲಹೆಗಾರರು, ಸಹಕಾರ ಇಲಾಖೆ, ಬಹುಮಹಡಿ ಕಟ್ಟಡ.
18. ಸರ್ಕಾರದ ಪ್ರಧಾನ ಕಾರ್ಯದರ್ಶಿಯವರ ಆಪ್ತ ಕಾರ್ಯದರ್ಶಿ, ಸಹಕಾರ ಇಲಾಖೆ.
19. ಸರ್ಕಾರದ ಅಧೀನ ಕಾರ್ಯದರ್ಶಿ-3, ಸಹಕಾರ ಇಲಾಖೆ
20. ರಾಜ್ಯ ಹುಜೂರು ಖಜಾನೆ, ನೃಪತುಂಗ ರಸ್ತೆ, ಬೆಂಗಳೂರು.
21. ರಾಜ್ಯ ಖಜಾನಾಧಿಕಾರಿ, ಜೆ.ಸಿ ರಸ್ತೆ, ಬೆಂಗಳೂರು
22. ಶಾಖಾ ರಕ್ಷಾ ಕಡತ: ಹೆಚ್ಚುವರಿ ಪ್ರತಿ

ಮಾನ್ಯ ವಿಧಾನ ಪರಿಷತ್ ಸದಸ್ಯರಾದ ಶ್ರೀ. ಕೇಶವ ಪ್ರಸಾದ್ ಎಸ್. (ವಿಧಾನ ಸಭೆಯಿಂದ ಚುನಾಯಿತರಾದವರು) ಇವರ
ಚುಕ್ಕೆ ಗುರುತಿಲ್ಲದ ಪ್ರಶ್ನೆ ಸಂಖ್ಯೆ 836 ಕ್ಕೆ ಅನುಬಂಧ-೨
ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಡಿಸಿರಿ ಬ್ಯಾಂಕುಗಳ ಮೂಲಕ 3.00 ಲಕ್ಷದಿಂದ ರೂ.5.00 ಲಕ್ಷಗಳ
ವರೆಗೆ 2023-24ನೇ ಸಾಲಿನಲ್ಲಿ ಮತ್ತು 2024-25 ನೇ ಸಾಲಿನಲ್ಲಿ ಸಾಲ ವಿತರಿಸಿದ ಮತ್ತು ಮರುಪಾವತಿಸಿದ ರೈತರ ವಿವರ

ಕ್ರ.ಸಂ.	ಜಿಲ್ಲೆಯ ಹೆಸರು	ಅರ್ಜಿ ಸಲ್ಲಿಸಿದ ರೈತರ ಸಂಖ್ಯೆ	ಸಾಲ ವಿತರಿಸಿದ ರೈತರ ಸಂಖ್ಯೆ
1	ಬೆಂ. ನಗರ	0	0
2	ಬೆಂ.ಗ್ರಾಮಾಂತರ	0	0
3	ರಾಮನಗರ	0	0
4	ತುಮಕೂರು	0	0
5	ಕೋಲಾರ	210	210
6	ಚಿಕ್ಕಬಳ್ಳಾಪುರ	166	166
7	ಚಿತ್ರದುರ್ಗ	740	740
8	ದಾವಣಗೆರೆ	1000	0
9	ಶಿವಮೊಗ್ಗ	2	2
10	ಬೆಳಗಾವಿ	208	208
11	ವಿಜಯಪುರ	628	628
12	ಬಾಗಲಕೋಟೆ	0	0
13	ಧಾರವಾಡ	0	0
14	ಗದಗ	0	0
15	ಹಾವೇರಿ	0	0
16	ಉತ್ತರ ಕನ್ನಡ	420	420
17	ಮೈಸೂರು	763	763
18	ಚಾಮರಾಜನಗರ	116	116
19	ಮಂಡ್ಯ	129	129
20	ಹಾಸನ	3165	1480
21	ಚಿಕ್ಕಮಗಳೂರು	348	348
22	ಕೊಡಗು	8301	8301
23	ದಕ್ಷಿಣ ಕನ್ನಡ	2006	2006
24	ಉಡುಪಿ	460	460
25	ಬೀದರ	0	0
26	ಕಲಬುರಗಿ	31	31
27	ಯಾದಗೀರ	0	0
28	ರಾಯಚೂರು	0	0
29	ಕೊಪ್ಪಳ	0	0
30	ಬಳ್ಳಾರಿ	0	0
31	ವಿಜಯನಗರ	27	27
	ಒಟ್ಟು	18728	16043


ಸಹಕಾರ ಸಂಘಗಳ ಅಪರ ನಿಬಂಧಕರು
(ಪತ್ತು)